



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಸೋಮವಾರ, ೧೫, ಜುಲೈ, ೨೦೨೪(ಆಷಾಢ, ೨೪ ಶಕವರ್ಷ, ೧೯೪೬) BENGALURU, MONDAY, 15, JULY, 2024(ASHADHA, 24, SHAKAVARSHA, 1946)	ನಂ. ೩೩೩ No. 333
-----------------------	--	--------------------

ಕರ್ನಾಟಕ ಸರ್ಕಾರ

ಸಂಖ್ಯೆ: ಹೆಚ್‌ಡಿ 87 ಪಿಸಿಇ 2024

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನಸೌಧ,
ಬೆಂಗಳೂರು, ದಿನಾಂಕ 14.07.2024.

ಅಧಿಸೂಚನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೆ, ಈ ಕುರಿತು ದಿನ ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1)ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದೆ.

ಈ ಹಿನ್ನೆಲೆಯಲ್ಲಿ, ಆರೋಪಗಳ ಬಗ್ಗೆ ವಿಚಾರಣೆಯನ್ನು ನಡೆಸಲು Commission of Inquiry Act, 1952ರ ನಿಯಮ 3ರ ಉಪನಿಯಮ (1)ರನ್ವಯ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚನ್ಯಾಯಾಲಯದ ನಿವೃತ್ತನ್ಯಾಯಾಧೀಶರಾದ **ಶ್ರೀ.ಪಿ.ಎನ್.ದೇಸಾಯಿ**, ರವರ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗವನ್ನು ರಚಿಸಿದೆ.

ಸದರಿ ವಿಚಾರಣಾ ಆಯೋಗವು Commissions of Inquiry Act, 1952 ಹಾಗೂ Code of Civil Procedure ರಲ್ಲಿನ ಅವಕಾಶದಡಿ ವಿಚಾರಣೆ ನಡೆಸಲು ಎಲ್ಲಾ ಅಧಿಕಾರವನ್ನು ಹೊಂದಿರುತ್ತದೆ ಹಾಗೂ ತನಿಖೆಯನ್ನು 06ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸತಕ್ಕದ್ದೆಂದು ಸರ್ಕಾರವು ಅಪೇಕ್ಷಿಸುತ್ತದೆ. ವಿಚಾರಣಾ ಆಯೋಗದ Terms of Reference ಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು.

ಈ ವಿಚಾರಣಾ ಆಯೋಗಕ್ಕೆ ಸಮಗ್ರಮಾಹಿತಿ/ ದಾಖಲೆಗಳನ್ನು ಒದಗಿಸಿ ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು ಹಾಗೂ ತಾಂತ್ರಿಕ ಸಲಹೆಗಾರರು/ ಆರ್ಥಿಕಸಲಹೆಗಾರರು/

ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಸಹಕರಿಸತಕ್ಕದ್ದು.

ವಿಚಾರಣೆ ಆಯೋಗಕ್ಕೆ ಸಂಬಂಧಪಟ್ಟಂತೆ ನಗರಾಭಿವೃದ್ಧಿ ಇಲಾಖೆಯ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಆಯೋಗವು ಕಾಲಾನುಕಾಲಕ್ಕೆ ವಿಚಾರಣೆಗಾಗಿ ಅಪೇಕ್ಷಿಸುವ ಎಲ್ಲಾಕಡತಗಳು/ ದಾಖಲಾತಿಗಳು/ ಇತ್ಯಾದಿಗಳನ್ನು ಒದಗಿಸತಕ್ಕದ್ದು ಹಾಗೂ ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದು, ವಿಚಾರಣಾ ಆಯೋಗದೊಂದಿಗೆ ಸಂಪೂರ್ಣವಾಗಿ ಸಹಕರಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ

ಮತ್ತು ಅವರ ಹೆಸರಿನಲ್ಲಿ,

(ನಾಗರಾಜು ಎಸ್.)

ಸರ್ಕಾರದ ಅಧೀನಕಾರ್ಯದರ್ಶಿ,

ಒಳಡಾಳಿತ ಇಲಾಖೆ (ಕಾನೂನು ಮತ್ತು ಸುವ್ಯವಸ್ಥೆ)